



ಕರ್ನಾಟಕ ಸರ್ಕಾರ

ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಹಾಸನ

HASSAN INSTITUTE OF MEDICAL SCIENCES, HASSAN

(An Autonomous Institute under the Dept of Medical Education, Government of Karnataka)

SRI CHAMARAJENDRA HOSPITAL CAMPUS, HASSAN

Website: www.hims-hassan.org Phone/Fax No.08172-231699, 231599, Email:directorhims@yahoo.com

ಸಂಖ್ಯೆ:ಹಿಮ್ಸ್/ಎಸ್.ಸಿ.ಹೆಚ್/ಯೂ.ಎಫ್/35/2023-24.

ದಿನಾಂಕ: 29 . 9 . 2023.

ಕೋಟೇಶನ್ ಅಧಿಸೂಚನೆ

ವಿಷಯ: ಕಿವಿ ಮೂಗು ಮತ್ತು ಗಂಟಲು ವಿಭಾಗಕ್ಕೆ Portable Otoacoustic Emissions system ಉಪಕರಣ ಒದಗಿಸುವ ಬಗ್ಗೆ.

ಉಲ್ಲೇಖ: 1.ಪ್ರಾಧ್ಯಾಪಕರು ಹಾಗೂ ಮುಖ್ಯಸ್ಥರು, ಕಿವಿ ಮೂಗು ಮತ್ತು ಗಂಟಲು ವಿಭಾಗದವರ ಮನವಿ ಪತ್ರ ದಿನಾಂಕ: 22.06.2023.

\*--\*--\*


ಪ್ರಸ್ತಾಪಿತ ವಿಷಯಕ್ಕೆ ಸಂಬಂಧಿಸಿದಂತೆ, ಕಿವಿ ಮೂಗು ಮತ್ತು ಗಂಟಲು ವಿಭಾಗಕ್ಕೆ Portable Otoacoustic Emissions system ಉಪಕರಣ ಖರೀದಿ ಮಾಡುವ ಸಂಬಂಧ ಅಧಿಕೃತ ಸಂಸ್ಥೆಗಳಿಂದ/ತಯಾರಕರಿಂದ ದರಗಳನ್ನು ಆಹ್ವಾನಿಸಲಾಗಿದೆ. ಆಸಕ್ತಿಯುಳ್ಳವರು ಈ ಕೆಳಗಿನ ಷರತ್ತಿಗೊಳಪಟ್ಟು ತಮ್ಮ ದರಗಳನ್ನು ಈ ಅಧಿಸೂಚನೆ ಜೊತೆಗೆ ಲಗತ್ತಿಸಿದ ನಮೂನೆ (Formate of Quotations) ನಲ್ಲಿ ದಿನಾಂಕ: 09.10.2023 ರಂದು ಸಾಯಂಕಾಲ: 5.00 ಗಂಟೆಯ ಒಳಗಾಗಿ ಈ ಕಛೇರಿಗೆ ತಲುಪುವಂತೆ ಸಲ್ಲಿಸತಕ್ಕದ್ದು.

ಕ್ರ.ಸಂ	ವಿವರ	ಪ್ರಮಾಣ	ಸರಬರಾಜು ಮಾಡಲು ನಿಗದಿಪಡಿಸಿ ಅವಧಿ
01	02	03	04
01	<p><b>Screening Portable Otoacoustic Emissions system</b> Specifications for Equipment required for Audiology section in Department of ENT It should be a Portable standalone unit with facility for doing TEOAE and DPOAE TEOAE Specifications:</p> <ul style="list-style-type: none"> <li>• Frequency range should be 500-5000Hz.</li> <li>• Stimulus amplitude range should be 30-90dB SPL.</li> <li>• Input range in the frequency range 500- 5000 Hz should be less than 30 dB SPL.</li> <li>• Number of channel should be 1.</li> <li>• Stimulus amplitude range should be 30-90dB SPL.</li> <li>• Stimulus spectrum flatness in the frequency range 1-4 kHz should be less than 6 dB.</li> <li>• Stimulus spectrum flatness in the frequency range 0.5-5 kHz should be less than 15 db.</li> </ul> <p>DPOAE specifications:</p> <ul style="list-style-type: none"> <li>• Frequency range should be 0.5 to 12 kHz.</li> <li>• Harmonic distortion level should be less than -60dB.</li> <li>• Stimulus 3<sup>rd</sup> order intermodulation should be less than -80dB.</li> <li>• Stimulation should be performed by f1 and f2 frequency tones.</li> <li>• SNR assessment</li> </ul> <p>Analysis tools</p> <ul style="list-style-type: none"> <li>• Should have facility to see the SNR values in report in the device display.Should have facility</li> </ul>	01	7 Days from the date of supply order

	<p>to see the DP values in the report in the device display.</p> <ul style="list-style-type: none"> <li>• Waveform analysis with response subtraction</li> <li>• Detailed spectrum analysis (50Hz resolution).</li> </ul> <p><b>Data handling and other general features</b></p> <ul style="list-style-type: none"> <li>• Should have inbuilt wireless Bluetooth connectivity to enable the unit to connect wirelessly to printer.</li> <li>• Device should have inbuilt Li-ion Battery.</li> <li>• Unit should run on re-chargeable (li-ion) batteries.</li> <li>• Battery Backup should be more than 10 hours.</li> <li>• probe fit monitoring and In the ear calibration</li> </ul> <p><b>Accessories to be supplied other than standard Accessories</b></p> <ul style="list-style-type: none"> <li>• USB cables as per user site</li> <li>• Starter Kit 5 box of starter tip box</li> <li>• Operation/ Multilingual CE manuals</li> <li>• Printer portable with the instrument</li> <li>• Services manual &amp; printer paper rolls-100 rolls</li> <li>• OAE waxguard – 100</li> <li>• OAE pediatric tips- 50</li> </ul> <p>Unit should be European CE certified by EU notified body</p>		
--	--	--	--

**ದರಪಟ್ಟಿ ಸಲ್ಲಿಸುವ ಸಂಸ್ಥೆಗಳಿಗೆ ಷರತ್ತು ಹಾಗೂ ನಿಬಂಧನೆಗಳು**

1. ತಾವು ನಮೂದಿಸಿದ ದರವು ಯಾವುದೇ ಕಾರಣಕ್ಕೂ ಮಾರುಕಟ್ಟೆ ದರಕ್ಕಿಂತಲೂ ಹೆಚ್ಚಿಗಿಯಾಗಿರಕೂಡದು.
2. ಸದರಿ ದರಗಳನ್ನು ಯಾವುದೇ ಕಾರಣ ನೀಡದೇ ತಿರಸ್ಕರಿಸುವ ಹಕ್ಕನ್ನು ನಿರ್ದೇಶಕರು ಹಾಗೂ ಡೀನ್, ಹಿಮ್ಮೆ, ಹಾಸನ ಇವರಿಗೆ ಕಾಯ್ದಿರಿಸಲಾಗಿದೆ.
3. ಸದರಿ ವಸ್ತುಗಳ ಖರೀದಿಯು ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ನಿಯಮ 1999ರ ಮತ್ತು 2000 ನಿಯಮಗಳಿಗೆ ಒಳಪಟ್ಟಿರುತ್ತದೆ.
4. ದರಪಟ್ಟಿಯೊಂದಿಗೆ ಕಡ್ಡಾಯವಾಗಿ ಸಂಸ್ಥೆಯ ನೋಂದಾಣಿ (Registration) ಪ್ರತಿ, GST ನೋಂದಾಣಿ, ಆಧಾರ್ ಕಾರ್ಡ್ ಮತ್ತು ಪಾನ್ ಕಾರ್ಡ್ ಪ್ರತಿಗಳನ್ನು ಲಗತ್ತಿಸತಕ್ಕದ್ದು.
5. ಸಂಸ್ಥೆಯು ಕಪ್ಪು ಪಟ್ಟಿಯಲ್ಲಿ ಇಲ್ಲದಿರುವ ಬಗ್ಗೆ ದೃಢೀಕರಣ ಪತ್ರ.
6. ಮೂಲ ತಯಾರಿಕ ಪತ್ರ/ಮೂಲ ತಯಾರಿಕರಿಂದ ಪಡೆದ ಪರವಾನಗೆ ಪತ್ರ.
7. ಸೀಲು ಮಾಡಿದ ಲಕೋಟಿಯ ಮೇಲೆ "Quotation" ಹಿಮ್ಮೆ ಬೋಧಕ ಆಸ್ಪತ್ರೆಯ ಕಿವಿ ಮೂಗು ಮತ್ತು ಗಂಟಲು ವಿಭಾಗಕ್ಕೆ Portable Otoacoustic Emissions system ಉಪಕರಣ ಒದಗಿಸುವ ಬಗ್ಗೆ ಎಂದು ತಪ್ಪದೆ ನಮೂದಿಸತಕ್ಕದ್ದು.

  
 ಮುಖ್ಯ ಅಡಳಿತಾಧಿಕಾರಿ,  
 ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಹಾಸನ.

**ಪ್ರತಿಯನ್ನು ಈ ಕೆಳಕಂಡ ಅಧಿಕಾರಿಗಳ ಮಾಹಿತಿಗಾಗಿ ಹಾಗೂ ವ್ಯಾಪಕ ಪ್ರಚಾರಕ್ಕಾಗಿ ವಂದನೆಗಳೊಂದಿಗೆ ಸಲ್ಲಿಸಲಾಗುತ್ತಿದೆ.**

- 1) ನಿರ್ದೇಶಕರು, ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯ, ಆನಂದರಾವ್ ವೃತ್ತ, ಬೆಂಗಳೂರು.
- 2) ನಿರ್ದೇಶಕರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು, ಆನಂದರಾವ್ ವೃತ್ತ, ಬೆಂಗಳೂರು.
- 3) ಜಿಲ್ಲಾಧಿಕಾರಿಗಳು, ಹಾಸನ ಜಿಲ್ಲೆ, ಹಾಸನ.
- 4) ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪಂಚಾಯತ್, ಹಾಸನ.
- 5) ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು, ಹಾಸನ.
- 6) ತಹಶೀಲ್ದಾರರು /ಕಾರ್ಯನಿರ್ವಾಹಕ ಅಧಿಕಾರಿಗಳು, ಹಾಸನ
- 7) ಕಾರ್ಯಪಾಲಕ ಅಭಿಯಂತರರು, ಲೋಕೋಪಯೋಗಿ ಇಲಾಖೆ, ಹಾಸನ ವಿಭಾಗ, ಹಾಸನ.
- 8) ನಿರ್ದೇಶಕರು/ಡೀನ್ / ಶಿವಮೊಗ್ಗ/ ಮಂಡ್ಯ / ಬೀದರ್/ ಬೆಳಗಾವಿ/ ರಾಯಚೂರು / ಕೊಪ್ಪಳ / ಗದಗ/ ಕೊಡಗು /ಗುಲ್ಬರ್ಗಾ/ಕಾರವಾರ/ ಚಾಮರಾಜನಗರ / ಬಿ.ಎಮ್.ಸಿ.ಆರ್.ಐ. ಬೆಂಗಳೂರು / ಎಮ್.ಎಮ್.ಸಿ.ಆರ್.ಐ., ಮೈಸೂರು./ ಜಯದೇವ ಹೈದ್ರೋಗ ಆಸ್ಪತ್ರೆ / ವಿಮ್ಸ್ ಬಳ್ಳಾರಿ

- 9) ಜಿಲ್ಲಾ ಶಸ್ತ್ರಚಿಕಿತ್ಸಕರು/ ವೈದ್ಯಕೀಯ ಅಧೀಕ್ಷಕರು, ಶ್ರೀ ಚಾಮರಾಜೇಂದ್ರ ಆಸ್ಪತ್ರೆ, ಹಾಸನ / ಚಿಕ್ಕಮಗಳೂರು / ತುಮಕೂರು / ಶಿವಮೊಗ್ಗ / ಮಡಿಕೇರಿ/ ಮೈಸೂರು/ ಉಡುಪಿ/ಮಂಗಳೂರು.
- 10) ಕರ್ನಾಟಕ ರಾಜ್ಯ ಸರ್ಕಾರಿ ಗ್ರಾಹಕರ ಮಹಾಮಂಡಳಿ ನಿಯಮಿತ ನಂ.5, ಪಂಪ ಮಹಾಕವಿ ರಸ್ತೆ, ಚಾಮರಾಜಪೇಟೆ, ಬೆಂಗಳೂರು-18, ಇವರಿಗೆ ರವಾನಿಸುತ್ತಾ ನಿಗದಿತ ದಿನಾಂಕದ ಒಳಗಾಗಿ ತಮ್ಮ ದರಗಳನ್ನು ಸಲ್ಲಿಸಲು ಕೋರಿದೆ.
- 11) ಸೂಚನಾಫಲಕ ಹಳೆ ಆಸ್ಪತ್ರೆ, ಹೊಸ ಬೋಧಕ ಆಸ್ಪತ್ರೆ, ಹಿಮ್ಮ, ಹಾಸನ ಮತ್ತು ವೈದ್ಯಕೀಯ ಕಾಲೇಜು, ಹಿಮ್ಮ, ಹಾಸನ.
- 12) ಸಾರ್ವಜನಿಕ ಸಂಪರ್ಕ ಅಧಿಕಾರಿ ಹಿಮ್ಮ, ಹಾಸನರವರ, ಹಿಮ್ಮ, ಹಾಸನ.
- 13) ಪ್ರಾಧ್ಯಾಪಕರು ಹಾಗೂ ಮುಖ್ಯಸ್ಥರು ಪ್ರಾಧ್ಯಾಪಕರು ಹಾಗೂ ಮುಖ್ಯಸ್ಥರು, ಕಿವಿ ಮೂಗು ಮತ್ತು ಗಂಟಲು ವಿಭಾಗ ಹಿಮ್ಮ, ಹಾಸನರವರ ಮಾಹಿತಿ ಹಾಗೂ ಅನುಸರಣೆಗಾಗಿ.

#### FORMATE OF QUOTATION

Sl. No.	Description of Goods / Equipment	Brief Specification	Quantity	Unit rate (Rs.)	Total amount (in Figure)
1					
2					
3					
4					
5					
6					

(Note: Price of the Items quoted including all charges)

Gross Total cost: Rs. \_\_\_\_\_ (In figure)

Rs. \_\_\_\_\_ (In words)

1) We agree to supply the above goods in accordance with the technical specifications for a total contract price of Rs. \_\_\_\_\_ (in figures) (Rs. \_\_\_\_\_ (in words), within the period specified in the invitation for quotation.

2) We also confirm that the normal commercial warranty /guarantee of \_\_\_\_\_ months shall apply to the offered goods.

Name: \_\_\_\_\_

Signature: \_\_\_\_\_

Date: \_\_\_\_\_